



ESTADO DE GOIÁS

## **PREFEITURA MUNICIPAL DE ALEXÂNIA**

Avenida Brasília, 338 - Centro - Fone: (062) 336-1135 - Fax: (062) 336-1383 - Alexânia - Goiás  
CEP 72.920-000 - CGC-MF 01.298.975/0001-00

**LEI Nº 601/99**

**DE 18 DE OUTUBRO DE 1999.**

**“Dispõe sobre doação de terreno perpétuo e dá outras providências”.**

**O PREFEITO MUNICIPAL DE ALEXÂNIA**, Estado de Goiás;

Faço saber que a Câmara Municipal de Alexânia, Estado de Goiás, por seus membros **APROVOU** e **EU**, Prefeito Municipal **SANCIONO** a seguinte Lei:

**Art. 1º)** Fica o Chefe do Poder Executivo Municipal autorizado a doar terrenos perpétuos onde foram sepultados os corpos das seguintes pessoas: **JOSÉ DE SOUZA VASQUEZ, AGENOR PACHECO DE CASTRO, DARCY PEREIRA LIMA e EURIPEDES PINTO.**

**Art. 2º)** Esta Lei entrará em vigor na data de sua publicação.

**Art. 3º)** Revogam-se as disposições em contrário.

**Gabinete do Prefeito Municipal de Alexânia, Estado de Goiás, aos 18 dias do mês de outubro de 1999.**

**IRACI ANTONIO DAVI**

**Prefeito Municipal**



ಕರ್ನಾಟಕ ಸರ್ಕಾರ  
ಕರ್ನಾಟಕ ರಾಜ್ಯ ಸರ್ಕಾರ  
ಕರ್ನಾಟಕ ರಾಜ್ಯ ಸರ್ಕಾರ

ಕರ್ನಾಟಕ ರಾಜ್ಯ ಸರ್ಕಾರ  
ಕರ್ನಾಟಕ ರಾಜ್ಯ ಸರ್ಕಾರ

ಕರ್ನಾಟಕ ರಾಜ್ಯ ಸರ್ಕಾರ  
ಕರ್ನಾಟಕ ರಾಜ್ಯ ಸರ್ಕಾರ

ಕರ್ನಾಟಕ ರಾಜ್ಯ ಸರ್ಕಾರ  
ಕರ್ನಾಟಕ ರಾಜ್ಯ ಸರ್ಕಾರ

ಕರ್ನಾಟಕ ರಾಜ್ಯ ಸರ್ಕಾರ  
ಕರ್ನಾಟಕ ರಾಜ್ಯ ಸರ್ಕಾರ

ಕರ್ನಾಟಕ ರಾಜ್ಯ ಸರ್ಕಾರ  
ಕರ್ನಾಟಕ ರಾಜ್ಯ ಸರ್ಕಾರ

ಕರ್ನಾಟಕ ರಾಜ್ಯ ಸರ್ಕಾರ  
ಕರ್ನಾಟಕ ರಾಜ್ಯ ಸರ್ಕಾರ

ಕರ್ನಾಟಕ ರಾಜ್ಯ ಸರ್ಕಾರ  
ಕರ್ನಾಟಕ ರಾಜ್ಯ ಸರ್ಕಾರ

ಕರ್ನಾಟಕ ರಾಜ್ಯ ಸರ್ಕಾರ  
ಕರ್ನಾಟಕ ರಾಜ್ಯ ಸರ್ಕಾರ